



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಲ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ : STRRPA/TP/SP-LAO/04/2022-23

ದಿನಾಂಕ: .06.2022.

“ವಸತಿ ಉದ್ದೇಶದ ಏಕನಿವೇಶನ ವಿನ್ಯಾಸ ನಕ್ಷೆ ಅನುಮೋದನಾ ಪತ್ರ”

ವಿಷಯ: ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಮಲ್ಲಸಂದ್ರ ಗ್ರಾಮದ ಸ.ನಂ.154/1ರಲ್ಲಿ 1ಎ-01½ಗುಂಟೆ ಮತ್ತು 154/5ರಲ್ಲಿ 0-06½ಗುಂಟೆ ಒಟ್ಟು 1ಎ-08ಗುಂಟೆ ಪೈಕಿ 1ಎ-02ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ ವಸತಿ ಉದ್ದೇಶದ ಏಕನಿವೇಶನ ವಿನ್ಯಾಸ ನಕ್ಷೆ ಅನುಮೋದನೆ ಕೋರಿರುವ ಬಗ್ಗೆ.

- ಉಲ್ಲೇಖ:**
1. ಮೇಜಗತಿ ಇನ್ಸ್ಟಾನ ಮ್ಯಾನೇಜಿಂಗ್ ಪಾರ್ಟನರ್ ಆದ ಶ್ರೀನಿವಾಸರೆಡ್ಡಿ ವಟುಕುರಿ ಮತ್ತು ಶ್ರೀ ಗಂಟ ರಾಘವ್ ರೆಡ್ಡಿ ಇವರ ದಿನಾಂಕ:27.04.2022
 2. ದಿನಾಂಕ:13.05.2022ರಂದು ನಡೆದ ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರದ 25ನೇ ಸಭೆಯ ವಿಷಯ ಸಂಖ್ಯೆ:25.21ರ ನಡವಳಿಕೆ.
 3. ಶುಲ್ಕ ಪಾವತಿ ರಸೀದಿ ಸಂಖ್ಯೆ:3478 ಮತ್ತು 3479 ದಿನಾಂಕ:08.06.2022
 4. ಉಪನಗರ ವರ್ತುಲ ರಸ್ತೆ ಭೂಬ್ಯಾಂಕ್‌ಗಾಗಿ ಕಾಯ್ದಿರಿಸಿದ ಜಾಗದ ಪರಿತ್ಯಾಜನಾ ಪತ್ರ ದಿನಾಂಕ:24.06.2022

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1)ರಲ್ಲಿನ ಅರ್ಜಿಯಲ್ಲಿ ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಮಲ್ಲಸಂದ್ರ ಗ್ರಾಮದ ಸ.ನಂ.154/1ರಲ್ಲಿ 1ಎ-01½ಗುಂಟೆ ಮತ್ತು 154/5ರಲ್ಲಿ 0-06½ಗುಂಟೆ ಒಟ್ಟು 1ಎ-08ಗುಂಟೆ ಪೈಕಿ 1ಎ-02ಗುಂಟೆ ವಿಸ್ತೀರ್ಣದ ಜಮೀನನ್ನು ವಸತಿ ಉದ್ದೇಶದ ಏಕನಿವೇಶನ ವಿನ್ಯಾಸ ನಕ್ಷೆಗೆ ಅನುಮೋದನೆ ಕೋರಲಾಗಿತ್ತು. ಉಲ್ಲೇಖ (2)ರಲ್ಲಿನ ದಿನಾಂಕ:13.05.2022ರಂದು ನಡೆದ ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರದ 25ನೇ ಸಭೆಯ ವಿಷಯ ಸಂಖ್ಯೆ:25.21ರ ನಡವಳಿಕೆಯಲ್ಲಿ ವಸತಿ ಉದ್ದೇಶದ ಏಕನಿವೇಶನ ವಿನ್ಯಾಸ ನಕ್ಷೆ ಅನುಮೋದಿಸಲು ತೀರ್ಮಾನಿಸಲಾಗಿರುತ್ತದೆ. ಅರ್ಜಿದಾರರು ಉಲ್ಲೇಖ(3)ರಲ್ಲಿ ನಿಗದಿತ ಶುಲ್ಕವನ್ನು ಪ್ರಾಧಿಕಾರಕ್ಕೆ ಪಾವತಿಸಿರುತ್ತಾರೆ.

ಉಲ್ಲೇಖ(4)ರಲ್ಲಿನ ನೋಂದಾಯಿತ ಪರಿತ್ಯಾಜನಾ ಪತ್ರದ ರೀತ್ಯ ವಸತಿ ಉದ್ದೇಶದ ಏಕನಿವೇಶನ ವಿನ್ಯಾಸ ನಕ್ಷೆಯಲ್ಲಿನ ಉಪನಗರ ವರ್ತುಲ ರಸ್ತೆ ಭೂಬ್ಯಾಂಕ್ ಪ್ರದೇಶವನ್ನು ಯೋಜನಾ ಪ್ರಾಧಿಕಾರಕ್ಕೆ ಮುಖ್ಯವಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲಾಗಿರುತ್ತದೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಮಲ್ಲಸಂದ್ರ ಗ್ರಾಮದ ಸ.ನಂ.154/1ರಲ್ಲಿ 1ಎ-01½ಗುಂಟೆ ಮತ್ತು 154/5ರಲ್ಲಿ 0-06½ಗುಂಟೆ ಒಟ್ಟು 1ಎ-08ಗುಂಟೆ ಪೈಕಿ 1ಎ-02ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 15ರ ಅಡಿಯಲ್ಲಿ ವಸತಿ ಉದ್ದೇಶದ ಏಕನಿವೇಶನ ವಿನ್ಯಾಸ ನಕ್ಷೆಯನ್ನು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಅನುಮೋದಿಸಲಾಗಿದೆ.

ಷರತ್ತುಗಳು

- 1) ಪ್ರಾಧಿಕಾರವು ಅನುಮೋದಿಸಿರುವ ಏಕ ನಿವೇಶನ ವಿನ್ಯಾಸ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದ ಉಪವಿಭಜನೆ ಅಥವಾ ಯಾವುದೇ ಬದಲಾವಣೆ ಮಾಡುವಂತಿಲ್ಲ.

..2..

- 2) ಕಟ್ಟಡ ನಕ್ಷೆಗಳನ್ನು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15ರ ಅಡಿಯಲ್ಲಿ ಯೋಜನಾ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
- 3) ನಿವೇಶನವನ್ನು ವಸತಿ ಉದ್ದೇಶಕ್ಕೆ ಮಾತ್ರ ಉಪಯೋಗಿಸತಕ್ಕದ್ದು, ಅನ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಿದೆ.
- 4) ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಪೂರೈಕೆ ಬಗ್ಗೆ ಅರ್ಜಿದಾರರು ಖಾತ್ರಿಪಡಿಸುವುದು.
- 5) ಏಕ ನಿವೇಶನ ವಿನ್ಯಾಸ ನಕ್ಷೆಯಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲುಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
- 6) ಪ್ರಾಧಿಕಾರವು ಅನುಮೋದಿಸಿರುವ ಏಕ ನಿವೇಶನ ವಿನ್ಯಾಸ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
- 7) ವಿವರವಾದ ಕಟ್ಟಡ ನಕ್ಷೆಗಳನ್ನು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15ರ ಅಡಿಯಲ್ಲಿ ಯೋಜನಾ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
- 8) ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದ ಪರಿಶೀಲಿಸಿಕೊಳ್ಳತಕ್ಕದ್ದು.
- 9) ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಪೂರ್ವದಲ್ಲಿ ಅಗತ್ಯ ಅಭಿವೃದ್ಧಿ ಶುಲ್ಕವನ್ನು ಯೋಜನಾ ಪ್ರಾಧಿಕಾರಕ್ಕೆ/ಸ್ಥಳೀಯ ಸಂಸ್ಥೆಗೆ ಪಾವತಿಸತಕ್ಕದ್ದು.
- 10) ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು, ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
- 11) ಅಗ್ನಿಶಾಮಕ ಇಲಾಖೆ, ವೈಮಾನಿಕ ಇಲಾಖೆ, ಸ್ಥಳೀಯ ಸಂಸ್ಥೆ, ಬೆಸ್ಕಾಂ ಹಾಗೂ ಕೆ.ಎಸ್.ಪಿ.ಸಿ.ಬಿ. ಮಂಡಳಿ/ ಇಲಾಖೆಗಳ ನಿರಾಕ್ಷೇಪಣಾ ಪತ್ರಗಳನ್ನು ಯೋಜನಾ ಪ್ರಾಧಿಕಾರವು ಪಡೆದು ಕಟ್ಟಡ ನಕ್ಷೆ ಮಂಜೂರಾತಿ ನೀಡುವುದು.
- 12) ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಸರ್ಕಾರಿ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಏಕ ನಿವೇಶನ ವಿನ್ಯಾಸ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 13) ಪ್ರಶ್ನಿತ ಜಮೀನಿನಲ್ಲಿನ ನಾಲಾ, ಕಾಲುದಾರಿ, ಬಂಡಿದಾರಿ ಇತ್ಯಾದಿ 'ಬಿ' ಖರಾಬು ಜಮೀನುಗಳನ್ನು ಸರ್ಕಾರದ ಉದ್ದೇಶಕ್ಕಾಗಿ ಕಾಯ್ದಿರಿಸತಕ್ಕದ್ದು.
- 14) ಏಕ ನಿವೇಶನ ವಿನ್ಯಾಸ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ದಾಖಲಾತಿ ನೀಡಿದ್ದಲ್ಲಿ ಏಕ ನಿವೇಶನ ವಿನ್ಯಾಸ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
- 15) ಏಕ ನಿವೇಶನ ವಿನ್ಯಾಸ ನಕ್ಷೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
- 16) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31.03.2017 ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.

- 17) ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.
- 18) ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ರಚಿಸಿರುವ Direction under section 18(1)(b) of Water (Prevention & Control of Pollution) Act, 1974ರ ಕಾಯ್ದೆಯಲ್ಲಿ ರೂಪಿಸಿರುವ ನಿಯಮದಂತೆ ಕ್ರಮ ಕೈಗೊಳ್ಳಲು ಸೂಚಿರುವಂತೆ ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.
- i. ಮಳೆ ನೀರು ಗಾಲುವೆಯನ್ನು ಮುಚ್ಚಿದಂತೆ ಕ್ರಮವಹಿಸುವುದು.
 - ii. ಮಳೆ ನೀರು ಗಾಲುವೆಗಳಿಗೆ ಯಾವುದೇ ಕೊಳಚೆ ನೀರು ಹಾಗೂ ಇನ್ನಿತರೆ ತ್ಯಾಜ್ಯ ವಸ್ತುಗಳು ಸೇರ್ಪಡೆಯಾಗದಂತೆ ಕ್ರಮವಹಿಸುವುದು.
 - iii. ಕಂದಾಯ ಇಲಾಖೆಯ ದಾಖಲೆಗಳಂತೆ ಇರುವ ಮಳೆ ನೀರು ಗಾಲುವೆಗಳ ಅಳತೆಗಳನ್ನು ಅತಿಕ್ರಮ/ಒತ್ತುವರಿ ಆಗದಂತೆ ಯಥಾವತ್ತಾಗಿ ಕಾಯ್ದಿರಿಸಿಕೊಂಡು ಸರಾಗವಾಗಿ ನೀರು ಹರಿಯಲು ಬೇಕಾದ ಕ್ರಮವಹಿಸುವುದು.
 - iv. ಮಳೆ ನೀರು ಗಾಲುವೆಗಳು ತೆರೆದ ಸ್ಥಿತಿಯಲ್ಲಿ ಸ್ವಚ್ಛವಾಗಿರುವಂತೆ ಕ್ರಮವಹಿಸುವುದು.
- 19) ಮೇಲ್ಕಂಡ ಯಾವುದೇ ಷರತ್ತುಗಳನ್ನು ಹಾಗೂ ಇತರೆ ಯಾವುದೇ ಪ್ರಾಧಿಕಾರದವು ವಿಧಿಸಿರುವ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಪ್ರಾಧಿಕಾರವು ನೀಡಿರುವ ಏಕನಿವೇಶನ ವಿನ್ಯಾಸ ಮಂಜೂರಾತಿಯು ಯಾವ ಪೂರ್ವ ಸೂಚನೆಯೂ ಇಲ್ಲದೇ ಕೂಡಲೇ ರದ್ದಾಗುವುದು.

ತಮ್ಮ ವಿಶ್ವಾಸಿ


ಸದಸ್ಯ ಕಾರ್ಯದರ್ಶಿಗಳು

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ
ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ
ಪ್ರಾಧಿಕಾರ, ಬೆಂಗಳೂರು.



ಇವರಿಗೆ,

ಶ್ರೀ ಎಂ.ನಾರಾಯಣಸ್ವಾಮಿ ಹಾಗೂ ಶ್ರೀ ಕರುಣಾಕರ.ಎಂ
ಇವರ ಪರವಾಗಿ ಜಜಿಪಿದಾರರಾದ
ಮೆ:ಜಗತಿ ಇನ್ಸ್ಟಾನ ಮ್ಯಾನೇಜಿಂಗ್ ಪಾರ್ಟನರ್ ಆದ
ಶ್ರೀನಿವಾಸರೆಡ್ಡಿ ವಟುಕುರಿ ಮತ್ತು ಶ್ರೀ ಗಂಟ ರಾಘವ್‌ರೆಡ್ಡಿ,
ನಂ.302, 3ನೇ ಮಹಡಿ, ದುರ್ಗ ಎನ್‌ಕ್ಲೇವ್ ರಾಕೌಟ್ ಕಾಲೋನಿ,
ಮನ್ಸೂರ್‌ಬಾದ್, ರಂಗ ರೆಡ್ಡಿ ಜಿಲ್ಲೆ, ತೆಲಂಗಾಣ

